



ಕರ್ನಾಟಕ ವಿದ್ಯುತ್ ಪ್ರಸಾರಣ ನಿಗಮ ನಿಯಮಿತ

ನಿಗಮದ ಗುರುತಿನ ಸಂಖ್ಯೆ (ಸಿ.ಐ.ಎನ್.) : ಯು40109ಕೆಎ1999ಎಸ್‌ಜಿಸಿ025521

ಕಂಪನಿಯ ಅಧಿಕೃತ ಕಛೇರಿ : ನಿಗಮ ಕಾರ್ಯಾಲಯ, ಕಾವೇರಿ ಭವನ, ಕೆ.ಬಿ.ರಸ್ತೆ, ಬೆಂಗಳೂರು-560 009.

ಓದಲಾಗಿದೆ:

1. ನಿಗಮದ ಆದೇಶ ಸಂಖ್ಯೆ: 26/1432/2000-01/09.05.2001
2. ಸರ್ಕಾರಿ ಆದೇಶ ಸಂಖ್ಯೆ:ಡಿಪಿಎಆರ್ 01 ಎಸ್‌ಎಂಆರ್ 2003 ದಿನಾಂಕ 18.07.2003
3. ನಿಗಮದ ಪತ್ರ ಸಂಖ್ಯೆ: 26/8379/2008-09 ದಿನಾಂಕ 15.07.2011
4. ನಿಗಮದ ಪತ್ರ ಸಂಖ್ಯೆ: 24/7782/1985-86 ದಿನಾಂಕ 18.08.2012
5. ನಿಗಮದ ಪತ್ರ ಸಂಖ್ಯೆ: 24/7782/1985-86 ದಿನಾಂಕ 23.07.2016
6. ನಿಗಮದ ಒಪ್ಪಂದದ ಆದೇಶ ಸಂಖ್ಯೆ: 26/1432/2000-01/ vol.9 ದಿನಾಂಕ 06.06.2017
7. ನಿಗಮದ ಆದೇಶ ಸಂಖ್ಯೆ: 24/7782/1985-86 ದಿನಾಂಕ 07.08.2018
8. ನಿಗಮ ಕಛೇರಿಯ ಪತ್ರ ಸಂಖ್ಯೆ:ಕವಿಪ್ರನಿನಿ/26/1432/2000-01/ vol.9 ದಿನಾಂಕ: 26.05.2020
9. ಮೆ: ಸಾಗರ್ ಹಾಸ್ಟಿಟಲ್ಸ್, ಶಾವಿಗೆ ಮಲ್ಲೇಶ್ವರ ಹಿಲ್ಸ್, ಕುಮಾರಸ್ವಾಮಿ ಲೇಔಟ್, ಬನಶಂಕರಿ, ಬೆಂಗಳೂರು-78 ರವರ ಪತ್ರ ದಿನಾಂಕ: 11.09.2020.
10. ಮೆ: ಸಾಗರ್ ಹಾಸ್ಟಿಟಲ್ಸ್, ನಂ.44/54, 30ನೇ ಕ್ರಾಸ್, ತಿಲಕ್ ನಗರ, ಜಯನಗರ ಬಡಾವಣೆ, ಬನ್ನೇರುಘಟ್ಟ ರಸ್ತೆ, ಬೆಂಗಳೂರು-41 ರವರ ಪತ್ರ ದಿನಾಂಕ: 11.09.2020

ಪ್ರಸ್ತಾವನೆ:

ಕವಿಪ್ರನಿನಿಯು ಮಾರಣಾಂತಿಕ ಕಾಯಿಲೆಗಳಿಗೆ (ಹೈಡ್ರೋಗ, ಕ್ಯಾನ್ಸರ್, ಮೂತ್ರಪಿಂಡ ಹಾಗೂ ಮೆದುಳು) ಸಂಬಂಧಿಸಿದಂತೆ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿಗಮದ ಆದೇಶ ಸಂಖ್ಯೆ: ಕವಿಪ್ರನಿನಿ/26/1432/2000-1 ದಿನಾಂಕ 09.05.2001 ರಲ್ಲಿ ಮಾನ್ಯ ಮಾಡಲಾಗಿದೆ. ಅದರಂತೆ ಮೆ: ಸಾಗರ್ ಹಾಸ್ಟಿಟಲ್ಸ್, ಶಾವಿಗೆ ಮಲ್ಲೇಶ್ವರ ಹಿಲ್ಸ್, ಕುಮಾರಸ್ವಾಮಿ ಲೇಔಟ್, ಬನಶಂಕರಿ, ಬೆಂಗಳೂರು ಹಾಗೂ ಮೆ: ಸಾಗರ್ ಹಾಸ್ಟಿಟಲ್ಸ್, ನಂ.44/54, 30ನೇ ಕ್ರಾಸ್, ತಿಲಕ್ ನಗರ, ಜಯನಗರ ಬಡಾವಣೆ, ಬೆಂಗಳೂರು ಆಸ್ಪತ್ರೆಗಳಲ್ಲಿ ಹೈಡ್ರೋಗ, ಮೆದುಳು ಹಾಗೂ ಮೂತ್ರಪಿಂಡ ಕಾಯಿಲೆಗಳ ಎಲ್ಲಾ ಪ್ರಕಾರಗಳ ಚಿಕಿತ್ಸೆಗಾಗಿ ತಮ್ಮ ಆಸ್ಪತ್ರೆಯನ್ನು ಮಾನ್ಯ ಮಾಡಲು ಕೋರಿದ ಹಿನ್ನೆಲೆಯಲ್ಲಿ ಸದರಿ ಆಸ್ಪತ್ರೆಯನ್ನು ನಿಗಮದ ಆದೇಶ ಸಂಖ್ಯೆ: ಕವಿಪ್ರನಿನಿ/26/1432/2000-01/vol.9 ಬೆಂಗಳೂರು ದಿನಾಂಕ 06.06.2017 ರಲ್ಲಿ ದಿನಾಂಕ: 06.06.2017 ರಿಂದ 31.05.2020 ರವರೆಗೆ ಪರಸ್ಪರ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದವು ದಿನಾಂಕ 31.05.2020 ರಂದು ಮುಕ್ತಾಯಗೊಂಡಿರುವುದರಿಂದ ಸದರಿ ಒಪ್ಪಂದವನ್ನು ಪುನಃ ಮೂರು ವರ್ಷಗಳ ಅವಧಿಗೆ ಮುಂದುವರಿಸಲು ಈ ಕೆಳಕಂಡ ಆದೇಶವನ್ನು ಹೊರಡಿಸಲಾಗಿದೆ.

23 SEP 2020

ಆದೇಶ ಸಂಖ್ಯೆ: ಕವಿಪ್ರನಿನಿ/26/1432/2000-01/vol.9 ಬೆಂಗಳೂರು, ದಿನಾಂಕ:

1. ನಿಗಮವು ಮೆ: ಸಾಗರ್ ಹಾಸ್ಟಿಟಲ್ಸ್, ಶಾವಿಗೆ ಮಲ್ಲೇಶ್ವರ ಹಿಲ್ಸ್, ಕುಮಾರಸ್ವಾಮಿ ಲೇಔಟ್, ಬನಶಂಕರಿ, ಬೆಂಗಳೂರು-78 ಹಾಗೂ ಮೆ: ಸಾಗರ್ ಹಾಸ್ಟಿಟಲ್ಸ್, ನಂ.44/54, 30ನೇ ಕ್ರಾಸ್, ತಿಲಕ್ ನಗರ, ಜಯನಗರ ಬಡಾವಣೆ, ಬೆಂಗಳೂರು, ಆಸ್ಪತ್ರೆಗಳಲ್ಲಿ ಹೈಡ್ರೋಗ, ಮೆದುಳು ಹಾಗೂ ಮೂತ್ರಪಿಂಡ ಕಾಯಿಲೆಗಳ ಎಲ್ಲಾ ಪ್ರಕಾರಗಳ ಚಿಕಿತ್ಸೆಗಾಗಿ ಶಸ್ತ್ರ ಚಿಕಿತ್ಸೆ/ಶಸ್ತ್ರ ಚಿಕಿತ್ಸೆ ರಹಿತ ಜೀವ ಉಳಿಸುವ ಚಿಕಿತ್ಸಾ ಕಾರ್ಯ ವಿಧಾನಗಳಿಗೆ ವೈದ್ಯಕೀಯ ವೆಚ್ಚಗಳನ್ನು ಸಿ.ಜಿ.ಹೆಚ್.ಎಸ್. ದರಗಳಂತೆ ನಿಗಮದ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತರು ವೈದ್ಯಕೀಯ ಚಿಕಿತ್ಸೆಯನ್ನು ಪಡೆದು ವೈದ್ಯಕೀಯ ವೆಚ್ಚಗಳನ್ನು ಮರುಪಾವತಿಸುವಂತೆ ಸದರಿ ಆಸ್ಪತ್ರೆಯೊಂದಿಗೆ ಮಾಡಿಕೊಂಡಿದ್ದ ಒಪ್ಪಂದದ ಅವಧಿಯನ್ನು ದಿನಾಂಕ: 01.10.2020 ರಿಂದ 31.10.2023 ರ ಅವಧಿಯವರೆಗೆ (3 ವರ್ಷಗಳು) ವಿಸ್ತರಿಸಿದೆ.

ಶಿ.ಸಿ.ಸಿ. (ಮು.ತಂ-1)
24/9/2020

2. ಈ ಯೋಜನೆಯ ಅಡಿಯಲ್ಲಿ ಪೂರ್ಣ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಪಡೆಯಲು ಈ ಕೆಳಗಿನ ಮಾರ್ಗಸೂಚಿಗಳನ್ನು ಅನುಸರಿಸುವುದು:-

1. ಈ ಯೋಜನೆಯ ಅಡಿಯಲ್ಲಿ ಅಧಿಕಾರಿ/ನೌಕರರ ಮತ್ತು ಅವರ ಅವಲಂಬಿತರ ವೈದ್ಯಕೀಯ ಚಿಕಿತ್ಸೆಗಾಗಿ ನಿಗಮವು ಸದರಿ ಆಸ್ಪತ್ರೆಯೊಂದಿಗೆ ಆರ್ಥಿಕ ಒಪ್ಪಂದ ಮಾಡಿಕೊಂಡಿದೆ. ಆದ ಕಾರಣ ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲೇ ಅಥವಾ ನಂತರದಲ್ಲೇ ಯಾವುದೇ ರೀತಿಯ ಮುಂಗಡ ಹಣವನ್ನು ಪಾವತಿಸುವ ಅಗತ್ಯವಿರುವುದಿಲ್ಲ.
2. ರೋಗಿಯು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ನಂತರ ವೈದ್ಯಕೀಯ ವೆಚ್ಚದ ಮರುಪಾವತಿಯನ್ನು CGHS ದರಪಟ್ಟಿ ಪ್ರಕಾರ ನಿಗಮವು ನೇರವಾಗಿ ಆಸ್ಪತ್ರೆಗೆ ಪಾವತಿಸುವುದು. ಆದಾಗ್ಯೂ, ನೌಕರರು ಅರ್ಹವಿರುವ ವಾರ್ಡ್‌ಗಿಂತ ಮೇಲ್ಪಟ್ಟ ವಾರ್ಡ್‌ನ್ನು ಆಯ್ಕೆ ಮಾಡಿದ್ದಲ್ಲಿ, ಅದರಿಂದಾಗುವ ವೆಚ್ಚದ ವ್ಯತ್ಯಾಸದ ಮೊತ್ತವನ್ನು ಅಧಿಕಾರಿ/ನೌಕರರೇ ಭರಿಸತಕ್ಕದ್ದು.
3. ಅಧಿಕಾರಿ/ನೌಕರರು ಅಥವಾ ಅವರ ಕುಟುಂಬದವರು ಸದರಿ ಆಸ್ಪತ್ರೆಯಲ್ಲಿ ಹೃದ್ರೋಗ, ಮದುಕು ಹಾಗೂ ಮೂತ್ರಪಿಂಡ ಸಂಬಂಧಿ ಕಾಯಿಲೆಗಳಿಗಾಗಿ ಚಿಕಿತ್ಸೆ ಪಡೆದಲ್ಲಿ ನೌಕರರು ಭರಿಸುವ ಒಟ್ಟು ವೈದ್ಯಕೀಯ ವೆಚ್ಚವನ್ನು ಅವರ ಅರ್ಹತೆಯ ಮೇರೆಗೆ ಪಾವತಿಸಲಾಗುವುದು.
4. ಅಧಿಕಾರಿ/ನೌಕರರು ಪಡೆಯಲು ಇಚ್ಛಿಸಿರುವ ಚಿಕಿತ್ಸೆಯು "ವೈದ್ಯಕೀಯ ನಿಯಮಾವಳಿಯಲ್ಲಿ" ವ್ಯಾಖ್ಯಾನಿಸಿರುವಂತೆ ನೌಕರರಿಗೆ ಅಥವಾ ಅವರ ಕುಟುಂಬದ ಸದಸ್ಯರಿಗೆ ಮಾತ್ರ ಅನ್ವಯಿಸಿದೆಯೇ? ಎಂಬುದನ್ನು ವಿಭಾಗಾಧಿಕಾರಿಗಳು/ನಿಯಂತ್ರಣಾಧಿಕಾರಿಗಳು ಖಾತ್ರಿ ಪಡಿಸಿಕೊಂಡು ರೋಗಿಯ ಗುರುತು ಪತ್ರ (Identification Letter) ಮತ್ತು ನೌಕರರೊಂದಿಗೆ ರೋಗಿಯ ಸಂಬಂಧವನ್ನು ಈ ಆದೇಶದೊಂದಿಗೆ ಲಗತ್ತಿಸಿರುವ ನಿಗದಿತ ನಮೂನೆಯಲ್ಲಿ ನೀಡಿ ಅದರ ಒಂದು ಪ್ರತಿಯನ್ನು ಆಸ್ಪತ್ರೆಗೂ ನೀಡತಕ್ಕದ್ದು.
5. ಈ ಯೋಜನೆಯ ವೈದ್ಯಕೀಯ ಚಿಕಿತ್ಸೆಯು ಕವಿಪ್ರನಿನಿ ಎಲ್ಲಾ ಖಾಯಂ ಅಧಿಕಾರಿ/ನೌಕರರಿಗೆ ಅನ್ವಯಿಸುತ್ತದೆ.
6. ವಿಭಾಗಾಧಿಕಾರಿ/ನಿಯಂತ್ರಣಾಧಿಕಾರಿಗಳು ನೀಡುವ ರೋಗಿಯ ಗುರುತು ಪತ್ರವಿದ್ದಲ್ಲಿ ಮಾತ್ರ, ನಿಗಮ ಕಛೇರಿಯಿಂದ ರೆಫರಲ್ ಪತ್ರವನ್ನು ನೀಡಲಾಗುವುದು.
7. ಆಸ್ಪತ್ರೆಗೆ ನೀಡುವ ರೆಫರಲ್ ಪತ್ರವನ್ನು ನಿರ್ದೇಶಕರು (ಆ ಮತ್ತು ಮಾ.ಸಂ), ಕವಿಪ್ರನಿನಿ, ಕಾವೇರಿಭವನ, ಬೆಂಗಳೂರು ರವರು ಮಾತ್ರ ಸಹಿ ಮಾಡತಕ್ಕದ್ದು. ಬೇರೆ ಯಾವ ಅಧಿಕಾರಿಗಳಿಗೂ ರೆಫರಲ್ ಪತ್ರಕ್ಕೆ ಸಹಿ ಮಾಡುವ ಅಧಿಕಾರವಿರುವುದಿಲ್ಲ.
8. ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತರು ಆಸ್ಪತ್ರೆಗೆ ದಾಖಲಾಗುವ ಮುನ್ನ, ನಿಗಮ ಕಛೇರಿಯಿಂದ ಅನುಮೋದಿಸಲ್ಪಟ್ಟ ನಿರ್ದೇಶಕರು (ಆ ಮತ್ತು ಮಾ.ಸಂ), ಕವಿಪ್ರನಿನಿ, ಕಾವೇರಿಭವನ, ಬೆಂಗಳೂರು-೦೨ ರವರಿಂದ ಸಹಿಯಾದ 'ರೆಫರಲ್ ಪತ್ರ' ವನ್ನು ಪಡೆದು ಆಸ್ಪತ್ರೆಗೆ ಸಲ್ಲಿಸತಕ್ಕದ್ದು.

ನಿರ್ದೇಶಕರು (ಆಡಳಿತ ಮತ್ತು ಮಾ.ಸಂ.)
ಕವಿಪ್ರನಿನಿ

ಪ್ರತಿಗಳು:

1. ವ್ಯವಸ್ಥಾಪಕ ನಿರ್ದೇಶಕರು, ಪಿ.ಸಿ.ಕೆ.ಎಲ್., ಕಾವೇರಿಭವನ, ಬೆಂಗಳೂರು.
2. ಎಲ್ಲಾ ಆರ್ಥಿಕ ಸಲಹೆಗಾರರು, ಕವಿಪ್ರನಿನಿ.
3. ಎಲ್ಲಾ ಮುಖ್ಯ ಇಂಜಿನಿಯರ್ (ವಿ) ಕವಿಪ್ರನಿನಿ.
4. ಎಲ್ಲಾ ಅಧೀಕ್ಷಕ ಇಂಜಿನಿಯರ್ (ವಿ)/ನಿಯಂತ್ರಣಾಧಿಕಾರಿಗಳು.
5. ಎಲ್ಲಾ ಕಾರ್ಯ ನಿರ್ವಾಹಕ ಇಂಜಿನಿಯರ್ (ವಿ)/ ಉಪ ಲೆಕ್ಕಾ ನಿಯಂತ್ರಣಾಧಿಕಾರಿಗಳು, ಕವಿಪ್ರನಿನಿ.
6. ವ್ಯವಸ್ಥಾಪಕ ನಿರ್ದೇಶಕರು/ ನಿರ್ದೇಶಕರು (ಪ್ರಸರಣ)(ಹಣಕಾಸು)/(ಆ ಮತ್ತು ಮಾ.ಸಂ.)/
ಕವಿಪ್ರನಿನಿ ಇವರುಗಳ ಹಿರಿಯ ಆಪ್ತ ಕಾರ್ಯದರ್ಶಿಗಳು.

7. ಕಂಪನಿ ಕಾರ್ಯದರ್ಶಿ, ಕವಿಪ್ರನಿನಿ, ಕಾವೇರಿ ಭವನ, ಬೆಂಗಳೂರು.
8. ನಿಗಮ ಕಾರ್ಯಾಲಯದ ಎಲ್ಲಾ ಅಧಿಕಾರಿಗಳು/ ಎಲ್ಲಾ ಲೆಕ್ಕಾಧಿಕಾರಿಗಳು (ಆಂ.ಪ), ಕವಿಪ್ರನಿನಿ.
9. ಮೆ: ಮೆ: ಸಾಗರ್ ಹಾಸ್ಟಿಟಲ್ಸ್, ಶಾವಿಗೆ ಮಲ್ಲೇಶ್ವರ ಹಿಲ್ಸ್, ಕುಮಾರಸ್ವಾಮಿ ಲೇಔಟ್, ಬನಶಂಕರಿ, ಬೆಂಗಳೂರು.
ಫೋನ್: 91 80 42 999 999, 91 80 42 999 000
10. ಮೆ: ಸಾಗರ್ ಹಾಸ್ಟಿಟಲ್ಸ್, ನಂ.44/54, 30ನೇ ಕ್ರಾಸ್, ತಿಲಕ್ ನಗರ, ಜಯನಗರ ಬಡಾವಣೆ, ಬನ್ನೇರುಘಟ್ಟ
ರಸ್ತೆ, ಬೆಂಗಳೂರು-41. ಫೋನ್: 91 80 42 88 8888, 2653 6700-703
11. ಲೆಕ್ಕಾಧಿಕಾರಿ, ಕ್ರೋಢೀಕರಣ ಘಟಕ, ಕವಿಪ್ರನಿನಿ, ಕಾವೇರಿಭವನ, ಬೆಂಗಳೂರು.

ಮಾಹಿತಿಗಾಗಿ ಹಾಗೂ ಸೂಕ್ತ ಕ್ರಮಕ್ಕಾಗಿ www.kptcl.com->eprasarana ವೆಬ್‌ಸೈಟ್‌ನಲ್ಲಿ
ಪ್ರಕಟಿಸಲಾಗಿದೆ.

ಪ್ರತಿಗಳು ಮಾಹಿತಿಗಾಗಿ:

12. ಶ್ರೀ ಟಿ.ಆರ್.ರಾಮಕೃಷ್ಣಯ್ಯ, ಅಧ್ಯಕ್ಷರು, ಕವಿಪ್ರನಿನಿ ನೌಕರರ ಸಂಘ, ಬೆಂಗಳೂರು ಹಾಗೂ ನಿರ್ದೇಶಕರು,
ಕವಿಪ್ರನಿನಿ ವಿಸಕಂಗಳು
13. ಶ್ರೀ ಟಿ.ಎಂ.ಶಿವಪ್ರಕಾಶ್, ಅಧ್ಯಕ್ಷರು, ಕವಿಮಂ ಇಂಜಿನಿಯರುಗಳ ಸಂಘ, ಬೆಂಗಳೂರು. ಹಾಗೂ
ನಿರ್ದೇಶಕರು, ಕವಿಪ್ರನಿನಿ ವಿಸಕಂಗಳು
14. ಪ್ರಧಾನ ಕಾರ್ಯದರ್ಶಿ, ಕವಿಪ್ರನಿನಿ ನೌಕರರ ಸಂಘ ಬೆಂಗಳೂರು.
15. ಪ್ರಧಾನ ಕಾರ್ಯದರ್ಶಿ, ಕವಿಮಂ ಇಂಜಿನಿಯರುಗಳ ಸಂಘ, ಬೆಂಗಳೂರು.
16. ಪ್ರಧಾನ ಕಾರ್ಯದರ್ಶಿ, ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘ ಬೆಂಗಳೂರು.
17. ಪ್ರಧಾನ ಕಾರ್ಯದರ್ಶಿ, ಕವಿಮಂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸ್ಥೆ, ಬೆಂಗಳೂರು.
18. ಪ್ರಧಾನ ಕಾರ್ಯದರ್ಶಿ, ಕವಿಪ್ರನಿನಿ ಡಿಪ್ಲೋಮಾ ಇಂಜಿನಿಯರುಗಳ ಸಂಘ, ಬೆಂಗಳೂರು.
19. ಪ್ರಧಾನ ಕಾರ್ಯದರ್ಶಿ, ಕವಿಪ್ರನಿನಿ/ಎಸ್ಕಾಂ ಪ.ಜಾ ಮತ್ತು ಪ.ಪಂ ಅಧಿಕಾರಿಗಳ ಸಂಘ, ಬೆಂಗಳೂರು.

LETTER OF IDENTIFICATION

Ref:

Date:

To:

The Director,
(Admin& HR)
K.P.T.C.L, Kaveri Bhavan,
Bangalore-09.

Affix recent
passport size
photograph of
patient duly
attested by
Divisional/
Controlling Officer.

Sir,

- Name of the Employee :
- Designation :
- Date of Retirement :
- Name of the Patient :
- Relationship with Employee :
- Eligible Ward : Private/Semi- Private/General
- Patient's Attendant Contact no :

This is to certify that Sri.....working
at..... and He/She/His/Her/Father/Mother/ Husband
/Wife/Son/Daughter Sri/Smt is suffering from
..... and requires hospitalization from
.....(Date) as recommended by Dr.....
.....Hospital.

Yours faithfully,

Divisional Controlling Officer,

Witness: [KPTCL Employees Only]

1.

2. ...